



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೨೭, ಮಾರ್ಚ್, ೨೦೨೩(ಚೈತ್ರ, ೦೬, ಶಕವರ್ಷ, ೧೯೪೫) BENGALURU, MONDAY, 27, MARCH, 2023(CHAITHRA, 06, SHAKAVARSHA, 1945)	ಸಂ. ೧೩೭ No. 137
-----------------------	------------------------------------------------------------------------------------------------------------------------------------	--------------------

ಕರ್ನಾಟಕ ಸರ್ಕಾರ

ಸಂಖ್ಯೆ ನಅಇ 24 ಬೆಂರೂಪ್ರಾ 2023(ಇ)

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸಸೌಧ,
ಬೆಂಗಳೂರು, ದಿನಾಂಕ: 27.03.2023.

ಅಧಿಸೂಚನೆ

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 4(ಎ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸುತ್ತಾ ದಾವಣಗೆರೆ ಜಿಲ್ಲೆ, "ನ್ಯಾಮತಿ ತಾಲ್ಲೂಕು, ನ್ಯಾಮತಿ ಪಟ್ಟಣಕ್ಕೆ ಸ್ಥಳೀಯ ಯೋಜನಾ ಪ್ರದೇಶ" ವೆಂದು ಘೋಷಿಸಿದೆ.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 2(7)(ಬಿ) ರಲ್ಲಿನ ಅವಕಾಶದಂತೆ ನ್ಯಾಮತಿ ಪಟ್ಟಣ ಪಂಚಾಯಿತಿಯನ್ನು ಯೋಜನಾ ಪ್ರಾಧಿಕಾರವಾಗಿ ಕೂಡಲೇ ಜಾರಿಗೆ ಬರುವಂತೆ ಕಾರ್ಯ ನಿರ್ವಹಿಸಲು ಆದೇಶಿಸಿದೆ. ನ್ಯಾಮತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಯೋಜನಾ ಪ್ರದೇಶದ ಮಹಾಯೋಜನೆಯು ಸಿದ್ಧಪಡಿಸುವವರೆಗೂ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲು ಅನುಕೂಲವಾಗುವಂತೆ ಸಮೀಪದ ಹೊನ್ನಾಳಿ ಸ್ಥಳೀಯ ಯೋಜನಾ ಪ್ರದೇಶದ ಚಾಲ್ತಿಯಲ್ಲಿರುವ ಮಹಾಯೋಜನೆಯ ವಲಯ ನಿಯಮಾವಳಿಗಳನ್ನು ಯಥಾವತ್ತಾಗಿ ಅಳವಡಿಸಿಕೊಳ್ಳತಕ್ಕದ್ದು.

ಅನುಬಂಧ-ಅ ರಲ್ಲಿ ನ್ಯಾಮತಿ ಪಟ್ಟಣಕ್ಕೆ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿನ ಗ್ರಾಮಗಳು ಹಾಗೂ ರಿ.ಸ.ನಂ.ಗಳ ವಿವರ ಹಾಗೂ ಅನುಬಂಧ-ಬ ರಲ್ಲಿ ಸ್ಥಳೀಯ ಯೋಜನಾ ಪ್ರದೇಶ ಘೋಷಿಸುವ ಸಂಬಂಧ ಪಟ್ಟಣ ಪಂಚಾಯಿತಿ ಎಲ್ಲೆಯ ವಿವರಗಳನ್ನು ನೀಡಿದೆ.

ಕರ್ನಾಟಕ ರಾಜ್ಯ ಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಸತೀಶ್ ಕಬಾಡಿ)

ಸರ್ಕಾರದ ಅಧೀನ ಕಾರ್ಯದರ್ಶಿ,
(ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ)
ನಗರಾಭಿವೃದ್ಧಿ ಇಲಾಖೆ.

(೧)

ಅನುಬಂಧ-ಅ
ದಾವಣಗೆರೆ ಜಿಲ್ಲೆ ನ್ಯಾಮತಿ ಪಟ್ಟಣಕ್ಕೆ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿನ
ಗ್ರಾಮಗಳು ಹಾಗೂ ರಿ.ಸ.ನಂ.ಗಳ ವಿವರ.

ಕ್ರ.ಸಂ.	ಗ್ರಾಮಗಳು	ರಿಸನಂ.ಗಳ ವಿವರ
01	ನ್ಯಾಮತಿ	ನ್ಯಾಮತಿ ಗ್ರಾಮ ರಾಣ ಹಾಗೂ ರಿ.ಸ.ನಂ.1 ರಿಂದ 160 (ಪೂರ್ಣ ಕಂದಾಯ ಗ್ರಾಮ)

ಕರ್ನಾಟಕ ರಾಜ್ಯ ಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಸತೀಶ್ ಕಬಾಡಿ)

ಸರ್ಕಾರದ ಅಧೀನ ಕಾರ್ಯದರ್ಶಿ,
(ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ)
ನಗರಾಭಿವೃದ್ಧಿ ಇಲಾಖೆ.

ಅನುಬಂಧ-ಬ

ದಾವಣಗೆರೆ ಜಿಲ್ಲೆ ನ್ಯಾಮತಿ ಪಟ್ಟಣಕ್ಕೆ ಸ್ಥಳೀಯ ಯೋಜನಾ ಪ್ರದೇಶ ಘೋಷಿಸುವ
ಸಂಬಂಧ ಪಟ್ಟಣ ಪಂಚಾಯಿತಿ ಎಲ್ಲೆಯ ವಿವರಣೆ.

ನ್ಯಾಮತಿ ಸ್ಥಳೀಯ ಯೋಜನಾ ಪ್ರದೇಶವು ನ್ಯಾಮತಿ ಗ್ರಾಮದ ರಿ.ಸ.ನಂ.41ರ ಈಶಾನ್ಯ ಮೂಲೆಯಿಂದ ಅಂದರೆ 'ಎ' ಬಿಂದುವಿನಿಂದ ಪ್ರಾರಂಭವಾಗಿ ದಕ್ಷಿಣಕ್ಕೆ ತಿರುಗಿ ರಿ.ಸ.ನಂ.41ರ ಪೂರ್ವದ ಗಡಿಯಲ್ಲಿ ದಕ್ಷಿಣಾಭಿಮುಖವಾಗಿ ಚಲಿಸುತ್ತಾ ನ್ಯಾಮತಿಯಿಂದ ದಾನಿಹಳ್ಳಿಗೆ ಹೋಗುವ ಗ್ರಾಮ ರಸ್ತೆಯನ್ನು ದಾಟಿ ರಿ.ಸ.ನಂ.6ರ ಪೂರ್ವದ ಗಡಿಯಲ್ಲಿ ದಕ್ಷಿಣಾಭಿಮುಖವಾಗಿ ಚಲಿಸಿ ರಿ.ಸ.ನಂ.6ರ ಆಗ್ನೇಯ ಮೂಲೆಯನ್ನು ಸಂಧಿಸುತ್ತದೆ. ನಂತರ ಕೊಡಚಗೊಂಡನಹಳ್ಳಿಗೆ ಹೋಗುವ ಜಿಲ್ಲಾ ಮುಖ್ಯರಸ್ತೆಯನ್ನು ದಾಟಿ ಪೂರ್ವಕ್ಕೆ ತಿರುಗಿ ರಿ.ಸ.ನಂ.7,19,20,21,22,24,25, 26,27,28,29,30,31,33,35,36,37ರ ಉತ್ತರ ಗಡಿಯಲ್ಲಿ ಪೂರ್ವಾಭಿಮುಖವಾಗಿ ಚಲಿಸಿ ರಿ.ಸ.ನಂ.38ರ ವಾಯುವ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ರಿ.ಸ.ನಂ.38ರ ಉತ್ತರ ಗಡಿಯಲ್ಲಿ ಪೂರ್ವಾಭಿಮುಖವಾಗಿ ಚಲಿಸುತ್ತಾ ಪುನಃ ಉತ್ತರಕ್ಕೆ ತಿರುಗಿ ಉತ್ತರಾಭಿಮುಖವಾಗಿ ಹಳ್ಳವನ್ನು ದಾಟಿ ಇದೇ ಗ್ರಾಮದ ಪೂರ್ವ ಗಡಿಯೊಂದಿಗೆ ದಕ್ಷಿಣಾಭಿಮುಖವಾಗಿ ಚಲಿಸುತ್ತಾ ನಂತರ ಇದೇ ಗ್ರಾಮದ ದಕ್ಷಿಣದ ಗಡಿಯ ಮೂಲಕ ಪಶ್ಚಿಮಾಭಿಮುಖವಾಗಿ ಚಲಿಸುತ್ತಾ ನ್ಯಾಮತಿಯಿಂದ ದೊಡ್ಡತ್ತಿನಹಳ್ಳಿಗೆ ಹೋಗುವ ಜಿಲ್ಲಾ ಮುಖ್ಯರಸ್ತೆಯನ್ನು ದಾಟಿ ಪುನಃ ಅದೇ ಗ್ರಾಮದ/ಹಳ್ಳದ ದಕ್ಷಿಣ ಗಡಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸುತ್ತಾ ನ್ಯಾಮತಿಯಿಂದ ಚಿಕ್ಕೇತ್ತಿನಹಳ್ಳಿಗೆ ಹೋಗುವ ಬಂಡಿ ರಸ್ತೆಯನ್ನು ದಾಟಿ ಪುನಃ ಹಳ್ಳ/ಗ್ರಾಮದ ದಕ್ಷಿಣ ಗಡಿಯ ಮೂಲಕ ಪಶ್ಚಿಮಾಭಿಮುಖವಾಗಿ ಚಲಿಸುತ್ತಾ ಹಳ್ಳವನ್ನು ದಾಟಿ ರಿ.ಸ.ನಂ.146 ರ ಆಗ್ನೇಯ ಮೂಲೆಯನ್ನು ಸಂಧಿಸುತ್ತದೆ. ನಂತರ ರಿ.ಸ.ನಂ.146,145,143,142,141ರ ದಕ್ಷಿಣ ಗಡಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸಿ ನ್ಯಾಮತಿಯಿಂದ ಕೋಡಿಕೊಪ್ಪಕ್ಕೆ ಹೋಗುವ ಜಿಲ್ಲಾ ಮುಖ್ಯ ರಸ್ತೆಯನ್ನು ದಾಟಿ ರಿ.ಸ.ನಂ.138ರ ಆಗ್ನೇಯ ಮೂಲೆಯನ್ನು ಸಂಧಿಸುತ್ತದೆ. ನಂತರ ರಿ.ಸ.ನಂ.138,137,156,136,155,135ರ ದಕ್ಷಿಣ ಗಡಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸುತ್ತಾ ಆಯೂನೂರಿನಿಂದ-ನ್ಯಾಮತಿಗೆ ಹೋಗುವ ಬಂಡಿ ರಸ್ತೆಯನ್ನು ದಾಟಿ ರಿ.ಸ.ನಂ.135ರ ದಕ್ಷಿಣ

ಗಡಿಯಲ್ಲಿ ಪಶ್ಚಿಮಾಭಿಮುಖವಾಗಿ ಚಲಿಸುತ್ತಾ ರಿ.ಸ.ನಂ.135ರ ನೈರುತ್ಯ ಮೂಲೆಯಲ್ಲಿ ಸಂಧಿಸುತ್ತದೆ. ನಂತರ ಉತ್ತರಕ್ಕೆ ತಿರುಗಿ ರಿ.ಸ.ನಂ.135,159,119,118ರ ಪಶ್ಚಿಮ ಗಡಿಯಲ್ಲಿ ಉತ್ತರಾಭಿಮುಖವಾಗಿ ಚಲಿಸಿ ಸುರಹೊನ್ನೆಯಿಂದ-ನ್ಯಾಮತಿಗೆ ಹೋಗುವ ಜಿಲ್ಲಾ ಮುಖ್ಯರಸ್ತೆಯನ್ನು ದಾಟಿ ರಿ.ಸ.ನಂ:117ರ ಪಶ್ಚಿಮದ ಗಡಿಯಲ್ಲಿ ಉತ್ತರಾಭಿಮುಖವಾಗಿ ಚಲಿಸುತ್ತಾ ಕುಂಶಿಯಿಂದ-ಹೊನ್ನಾಳಿಗೆ ಹೋಗುವ ರಾಜ್ಯ ಹೆದ್ದಾರಿಯನ್ನು ದಾಟಿ ರಿ.ಸ.ನಂ:116ರ ನೈರುತ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ರಿ.ಸ.ನಂ.116, 115, 113ರ ಪಶ್ಚಿಮ ಗಡಿಯಲ್ಲಿ ಉತ್ತರಾಭಿಮುಖವಾಗಿ ಚಲಿಸುತ್ತಾ ಬೆಳಗುತ್ತಿಯಿಂದ ನ್ಯಾಮತಿಗೆ ಹೋಗುವ ಬಂಡಿ ರಸ್ತೆಯನ್ನು ದಾಟಿ ಪುನಃ ರಿ.ಸ.ನಂ:113 ರ ಪಶ್ಚಿಮ ಗಡಿಯಲ್ಲಿ ಉತ್ತರಾಭಿಮುಖವಾಗಿ ಚಲಿಸಿ ರಿ.ಸ.ನಂ.113 ರ ವಾಯುವ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ಹಳ್ಳವನ್ನು ದಾಟಿ ಹಳ್ಳ/ಇದೇ ಗ್ರಾಮದ ಉತ್ತರ ಗಡಿಯ ಮೂಲಕ ಪೂರ್ವಾಭಿಮುಖವಾಗಿ ಚಲಿಸುತ್ತಾ ಆರೂಂಡಿಯಿಂದ-ನ್ಯಾಮತಿಗೆ ಹೋಗುವ ಜಿಲ್ಲಾ ಮುಖ್ಯ ರಸ್ತೆಯನ್ನು ದಾಟಿ ಪುನಃ ಹಳ್ಳ/ಇದೇ ಗ್ರಾಮದ ಉತ್ತರ ಗಡಿಯ ಮೂಲಕ ಪೂರ್ವಾಭಿಮುಖವಾಗಿ ಚಲಿಸುತ್ತಾ ಹಳ್ಳವನ್ನು ದಾಟಿ ರಿ.ಸ.ನಂ.73 ರ ಈಶಾನ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ರಿ.ಸ.ನಂ.73ರ ಪೂರ್ವದ

ಗಡಿಯಲ್ಲಿ ದಕ್ಷಿಣಾಭಿಮುಖವಾಗಿ ಚಲಿಸಿ ರಿ.ಸ.ನಂ.72ರ ವಾಯುವ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ಪೂರ್ವಕ್ಕೆ ತಿರುಗಿ ರಿ.ಸ.ನಂ.72,65,64ರ ಉತ್ತರ ಗಡಿಯಲ್ಲಿ ಪೂರ್ವಾಭಿಮುಖವಾಗಿ ಚಲಿಸಿ ರಿ.ಸ.ನಂ.64ರ ಈಶಾನ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ದಕ್ಷಿಣಕ್ಕೆ ತಿರುಗಿ ರಿ.ಸ.ನಂ.64ರ ಪೂರ್ವ ಗಡಿಯಲ್ಲಿ ದಕ್ಷಿಣಾಭಿಮುಖವಾಗಿ ಚಲಿಸಿ ರಿ.ಸ.ನಂ.60ರ ವಾಯುವ್ಯ ಮೂಲೆಯನ್ನು ಸಂಧಿಸುತ್ತದೆ. ನಂತರ ರಿ.ಸ.ನಂ.60,59,56,55,47,46ರ ಉತ್ತರ ಗಡಿಯಲ್ಲಿ ಪೂರ್ವಾಭಿಮುಖವಾಗಿ ಚಲಿಸಿ ಕುಂಶಿಯಿಂದ-ಹೊನ್ನಾಳಿಗೆ ಹೋಗುವ ರಾಜ್ಯ ಹೆದ್ದಾರಿಯನ್ನು ದಾಟಿ ರಿ.ಸ.ನಂ.41ರ ಉತ್ತರ ಗಡಿಯಲ್ಲಿ ಪೂರ್ವಾಭಿಮುಖವಾಗಿ ಚಲಿಸಿ ರಿ.ಸ.ನಂ.41ರ ಈಶಾನ್ಯ ಮೂಲೆಯಲ್ಲಿ ಅಂದರೆ ಪ್ರಾರಂಭವಾದ 'ಎ' ಬಿಂದುವಿನಲ್ಲಿ ಸೇರುತ್ತದೆ.

ಕರ್ನಾಟಕ ರಾಜ್ಯ ಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಸತೀಶ್ ಕಬಾಡಿ)

ಸರ್ಕಾರದ ಅಧೀನ ಕಾರ್ಯದರ್ಶಿ,
(ಅಭಿವೃದ್ಧಿ ಪ್ರಾಧಿಕಾರ ಮತ್ತು ನಯೋಸೇ)
ನಗರಾಭಿವೃದ್ಧಿ ಇಲಾಖೆ.